



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೫ Part - V	ಬೆಂಗಳೂರು, ಬುಧವಾರ, ೧೪, ಮೇ, ೨೦೨೫(ವೈಶಾಖ, ೨೪, ಶಕವರ್ಷ, ೧೯೪೭) BENGALURU, WEDNESDAY, 14, MAY, 2025 (VAISHAKHA, 24, SHAKAVARSHA, 1947)	ಸಂ. ೨೮೧ No. 281
---------------------	---	--------------------

ಕರ್ನಾಟಕ ಸರ್ಕಾರ

ಸಂಖ್ಯೆ: ಅಪಜೀ 38 ಇಎನ್‌ಜಿ 2025

ಕರ್ನಾಟಕ ಸರ್ಕಾರದ ಸಚಿವಾಲಯ,
ಬಹುಮಹಡಿ ಕಟ್ಟಡ,
ಬೆಂಗಳೂರು, ದಿನಾಂಕ: 14.05.2025.

ಅಧಿಸೂಚನೆ

**ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ 2024-2025ನೇ ಸಾಲಿನ
ಕರ್ನಾಟಕ ಸರ್ಕಾರದ ಪರಿಸರ ಪ್ರಶಸ್ತಿಗಾಗಿ ಅರ್ಜಿ / ನಾಮ ನಿರ್ದೇಶನ ಆಹ್ವಾನ**

ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ / ಸಂಸ್ಥೆಗಳನ್ನು ಗುರುತಿಸುವುದಕ್ಕಾಗಿ 2024-2025ನೇ ಸಾಲಿನ ರಾಜ್ಯ ಪರಿಸರ ಪ್ರಶಸ್ತಿಗಾಗಿ ಅರ್ಜಿ / ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿ ತಲಾ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಯನ್ನು ವ್ಯಕ್ತಿ ಮತ್ತು ಸಂಸ್ಥೆಗಳ- (ಸರ್ಕಾರಿ ವಲಯ, ಸರ್ಕಾರೇತರ ಸಂಸ್ಥೆ, ಕಂಪನಿ ಟ್ರಸ್ಟುಗಳು ಇತರೆ) (i) ಪರಿಸರ ಸಂರಕ್ಷಣೆ ಮತ್ತು (ii) ಪರಿಸರ ವ್ಯವಸ್ಥಾಪನೆ ಕ್ಷೇತ್ರಗಳಲ್ಲಿನ ಗಣನೀಯ ಸೇವೆಗಾಗಿ ನೀಡಲಾಗುವುದು.

ಈ ಪ್ರಶಸ್ತಿಗಳನ್ನು ರಾಜ್ಯದ ಮೂರು ವಲಯಗಳಲ್ಲಿ ಎಂದರೆ "ಮಲೆನಾಡು, ಕರಾವಳಿ ವಲಯ" (ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳು), "ದಕ್ಷಿಣ ವಲಯ" (ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳು) ಮತ್ತು "ಉತ್ತರ ವಲಯ" (ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಬಳ್ಳಾರಿ, ವಿಜಯ ನಗರ, ಬಾಗಲಕೋಟೆ, ವಿಜಯಪುರ, ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು)ಗಳ ತಲಾ ಒಬ್ಬರು ವ್ಯಕ್ತಿ ಮತ್ತು ಒಂದು ಸಂಸ್ಥೆಗೆ ನೀಡಲಾಗುವುದು.

ಪ್ರಶಸ್ತಿಗೆ ಆಯ್ಕೆ ಮಾಡುವಾಗ ಈ ಕೆಳಗಿನ ಒಂದು ಅಥವಾ ಉಭಯ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆ / ಆರಂಭಶೀಲತೆ / ಯೋಜನೆ/ ಕಾರ್ಯಕ್ರಮಗಳ ಮೂಲಕ ನೀಡಿರುವ ಕೊಡುಗೆಯ ಮೌಲ್ಯ ನಿರ್ಣಯ ಮಾಡಲಾಗುವುದು.

- i. **ಪರಿಸರ ಸಂರಕ್ಷಣೆ:** ಇದರಲ್ಲಿ ಜೈವಿಕ ವೈವಿಧ್ಯತೆ, ಜೈವಿಕ ವ್ಯವಸ್ಥೆ, ವಾಯು, ಜಲ, ಮಣ್ಣು, ನೈಸರ್ಗಿಕ ಸಸ್ಯರಾಶಿ, ವನ್ಯಜೀವಿ ಇತ್ಯಾದಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ಸಹ್ಯ ವ್ಯವಸ್ಥಾಪನೆ, ಇತ್ಯಾದಿ ಒಳಗೊಂಡಿರುತ್ತದೆ.
- ii. **ಪರಿಸರ ವ್ಯವಸ್ಥಾಪನೆ:** ಇದರಲ್ಲಿ ಸದೃಢ ಮತ್ತು ಗುಣಾತ್ಮಕ ಪರಿಸರ ಅಭ್ಯಾಸಗಳು, ಸಂಸ್ಕರಣೆ ಅಥವಾ ಪದಾರ್ಥಗಳ ಬಳಕೆಯಲ್ಲಿ ಪರಿಸರ ಮಾಲಿನ್ಯ ಕಡಿಮೆಗೊಳಿಸುವುದು, ಸಂಪನ್ಮೂಲಗಳ ಸಂರಕ್ಷಣೆ ಮತ್ತು ಸಹ್ಯ ಅಭಿವೃದ್ಧಿಯ ಧೈಯ ಹೊಂದಿರುವುದು, ಇತ್ಯಾದಿ ಒಳಗೊಂಡಿರುತ್ತದೆ.

ಯಾರು ಅರ್ಜಿ ಸಲ್ಲಿಸಬಹುದು:

ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆ ಯಾವುದಾದರೂ ಒಂದು ಕ್ಷೇತ್ರ ಅಥವಾ ಎರಡರಲ್ಲೂ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗಳು (ಕರ್ನಾಟಕದಲ್ಲಿ ವಾಸವಾಗಿರುವವರು) ಮತ್ತು ಸಂಸ್ಥೆಗಳಿಗೆ ಈ ಪ್ರಶಸ್ತಿ ಮುಕ್ತವಾಗಿದೆ.

1. ಸರ್ಕಾರೇತರ ಸಂಸ್ಥೆಗಳಾಗಿದ್ದಲ್ಲಿ ದಿನಾಂಕ:31.05.2024ಕ್ಕೆ ನೋಂದಾಯಿತವಾಗಿ ಕನಿಷ್ಠ 3 ವರ್ಷಗಳಾಗಿರಬೇಕು.
2. ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಸಂಬಂಧಿಸಿದ ಸಂಸ್ಥೆಗಳ ನೌಕರರು ಈ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ.
3. ವ್ಯಕ್ತಿಗಳು ಅಧಿಕಾರ ಸಾಮರ್ಥ್ಯದಲ್ಲಿ ನಿರ್ವಹಿಸಲಾದ ಕಾರ್ಯಗಳು / ಆರಂಭಶೀಲತೆಗಳು/ ಯೋಜನೆಗಳು / ಕಾರ್ಯಕ್ರಮಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.
4. ಈ ಹಿಂದೆ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯಿಂದ ಪ್ರಶಸ್ತಿ ಪುರಸ್ಕೃತರಾದ ವ್ಯಕ್ತಿ / ಸಂಸ್ಥೆಗಳನ್ನು ಪರಿಗಣಿಸಲಾಗುವುದಿಲ್ಲ.

ಪ್ರಶಸ್ತಿಗಾಗಿ ಪರಿಗಣಿಸುವ ಕಾರ್ಯಗಳ ಅವಧಿ: -

1. ಈ ಪ್ರಶಸ್ತಿಗಾಗಿ ಪರಿಗಣಿಸಲಾಗುವ ವ್ಯಕ್ತಿ / ಸಂಸ್ಥೆಯ ಆರಂಭಶೀಲತೆ / ಕಾರ್ಯಕ್ರಮಗಳು / ಯೋಜನೆಗಳು / ಕೊಡುಗೆಗಳ ದಿನಾಂಕ: 31.05.2025ಕ್ಕೆ 5 ವರ್ಷಗಳ ಒಳಗಿರಬೇಕು.
2. ಯಾವುದೇ ವ್ಯಕ್ತಿ / ಸಂಸ್ಥೆಗಳು ಪರಿಸರ ಕ್ಷೇತ್ರದಲ್ಲಿ ನಿರ್ವಹಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ತಾನೇ ಅಥವಾ ಪ್ರಶಸ್ತಿ ಸಮಿತಿಯ ಸಮಾಲೋಚನೆಯೊಂದಿಗೆ ನಾಮಕರಣ ಮಾಡುವ ಅಧಿಕಾರವನ್ನು ಸರ್ಕಾರ ಕಾಯ್ದಿರಿಸಿದೆ.

ಅರ್ಜಿ ಸಲ್ಲಿಸಬೇಕಾದ ರೀತಿ:

ಈ ಕೆಳಗಿನ ವಿವರಗಳನ್ನು ಒಳಗೊಂಡಿರುವ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಮಾತ್ರವೇ ಸಲ್ಲಿಸಬೇಕು.

1. ವ್ಯಕ್ತಿ / ಸಂಸ್ಥೆಯ ಹೆಸರು.
2. ವ್ಯವಹರಿಸಬೇಕಾದ ವಿಳಾಸ.
3. ನಿರ್ವಹಿಸಲಾದ ಕಾರ್ಯ/ ಆರಂಭಶೀಲತೆ/ ಯೋಜನೆ/ ಕಾರ್ಯಕ್ರಮಗಳ ಕುರಿತಾಗಿ ವಿವರಗಳನ್ನು ವರ್ಷವಾರು ಮತ್ತು ಕ್ಷೇತ್ರವಾರು ಪೂರಕ ದಾಖಲೆಗಳೊಡನೆ ನೀಡುವುದು.
4. ವ್ಯಕ್ತಿ / ಸಂಸ್ಥೆಗಳು ಪರಿಸರ ಸಂರಕ್ಷಣೆಗಾಗಿ ನಿರ್ವಹಿಸಲಾಗಿರುವ ಕಾರ್ಯದ ಅವಧಿ (ವರ್ಷಗಳಲ್ಲಿ) ಮತ್ತು ಸಾಧನೆ.
5. ಪ್ರಶಸ್ತಿಗೆ ಸೂಚಿಸಲಾಗಿರುವ ಕಾರ್ಯ / ಆರಂಭಶೀಲತೆ /ಯೋಜನೆ ಕಾರ್ಯಕ್ರಮಗಳ ನಿರ್ವಹಣೆಗಾಗಿ ವಿನಿಯೋಗಿಸಲಾಗಿರುವ ಹಣ ಮತ್ತು ಆರ್ಥಿಕ ಸಹಾಯದ ಮೂಲಗಳು (ಪಡೆದಿದ್ದಲ್ಲಿ)

6. ಈವರೆಗೆ ಪಡೆದಿರುವ ಪ್ರಶಸ್ತಿಗಳ ವಿವರಗಳು (ಪಡೆದಿದ್ದಲ್ಲಿ)
7. ಪ್ರತಿಪಾದನೆ ಕುರಿತಾಗಿ ಸಾಕ್ಷ್ಯಾಧಾರಗಳು

ಅರ್ಜಿದಾರರನ್ನು ಪ್ರಶಸ್ತಿ ಸಮಿತಿಯ ಮುಂದೆ ವೈಯಕ್ತಿಕವಾಗಿ ಹಾಜರಾಗಲು ಆಹ್ವಾನಿಸಲಾಗುವುದಿಲ್ಲ. ಆದುದರಿಂದ, ಅರ್ಜಿಯೊಂದಿಗಿರುವ ಮಾಹಿತಿಗಳು ಸಮರ್ಪಕ ರೀತಿಯಲ್ಲಿ ದಾಖಲಾತಿ ಮತ್ತು ಸೂಚಿತವಾಗಿರಬೇಕು. ಮುಖ್ಯವಾದ ಮೌಲಿಕರಣ ಮಾನದಂಡಗಳನ್ನು ಅರ್ಜಿಯಲ್ಲಿ ವಿವರವಾಗಿ ಪ್ರತಿನಿಧಿಸಿರಬೇಕು. ಅಪೂರ್ಣವಾದ ಹಾಗೂ ಕಾರ್ಯನಿರ್ವಹಿಸಿರುವುದರ ಬಗ್ಗೆ ಆಧಾರವಾಗಿರುವ ದಾಖಲೆ/ ಸಾಕ್ಷ್ಯಾಧಾರ/ ರುಜುವಾತುಗಳು ಇಲ್ಲದೇ ಸಲ್ಲಿಸಲಾದ ಅರ್ಜಿಗಳನ್ನು ಪ್ರಶಸ್ತಿ ಸಮಿತಿಯಮುಂದೆ ಮಂಡಿಸಲಾಗುವುದಿಲ್ಲ. ಪ್ರಶಸ್ತಿ ಸಮಿತಿಯು ಅಗತ್ಯವಿದ್ದಲ್ಲಿ ಅರ್ಜಿದಾರರು / ನಾಮ ನಿರ್ದೇಶನ ಮಾಡುವವರು ಪ್ರತಿಪಾದಿಸುವ ಕಾರ್ಯಗಳ ಕುರಿತಾಗಿ ಕ್ಷೇತ್ರ ಸಮೀಕ್ಷೆ ನಡೆಸುವ ಅಧಿಕಾರವನ್ನು ಹೊಂದಿರುತ್ತದೆ.

ಆಧಾರ ರಹಿತ ಪ್ರತಿಪಾದನೆ ಮಾಡುವ ಹಾಗೂ ಪ್ರಭಾವ ಬೀರುವ ಅರ್ಜಿದಾರರನ್ನು ಈ ಪ್ರಶಸ್ತಿಗೆ ಹಾಗೂ ಇನ್ನು ಮುಂದಿನ ಯಾವುದೇ ರಾಜ್ಯ ಪ್ರಶಸ್ತಿಗೆ ಅನರ್ಹಗೊಳಿಸಲಾಗುವುದು.

ಅರ್ಜಿಗಳನ್ನು ಸಲ್ಲಿಸುವ ವಿಳಾಸ:

ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು,
ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರಇಲಾಖೆ
(ಜೀವಿ ಪರಿಸ್ಥಿತಿ ಮತ್ತು ಪರಿಸರ),
ಕೊರಡಿ ಸಂಖ್ಯೆ 709, 7ನೇ ಮಹಡಿ,
ಬಹುಮಹಡಿಗಳ ಕಟ್ಟಡ,
4ನೇ ಹಂತ, ಬೆಂಗಳೂರು-560001 ಇವರಿಗೆ ಕಳುಹಿಸಬಹುದಾಗಿದೆ.

ಕೊನೆಯ ದಿನಾಂಕ:

ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 31.05.2025ರಂದು ಸಾಯಂಕಾಲ 5.00 ಗಂಟೆಯೊಳಗಾಗಿ ಮಾತ್ರ ಸ್ವೀಕರಿಸಲಾಗುವುದು. ಅರ್ಜಿಗಳನ್ನು ಸಾಮಾನ್ಯ ಅಂಚೆ / ನೋಂದಾಯಿತ ಅಂಚೆ ಸ್ವೀಕೃತಿ / ಸ್ಪೀಡ್ ಪೋಸ್ಟ್ ಅಥವಾ ಕೋರಿಯರ್ ಮೂಲಕ ಮಾತ್ರ ಸಲ್ಲಿಸತಕ್ಕದ್ದು. ಅರ್ಜಿದಾರರು ಅಥವಾ ಅವರ ಸಂಬಂಧಿಕರು ಅಥವಾ ಅವರ ಪರಿಚಯಸ್ಥರು ಖುದ್ದಾಗಿ ತಲುಪಿಸುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

(ವಿ.ಸೂ: ಪ್ರಶಸ್ತಿಗಾಗಿ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ).

ಹೆಚ್ಚಿನ ವಿವರಗಳಿಗೆ ದಯವಿಟ್ಟು ನೋಡಿ / ಸಂಪರ್ಕಿಸಿ :-

1. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಛೇರಿ.
2. ಎಲ್ಲಾ ಜಿಲ್ಲೆಗಳ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ಕಛೇರಿ.
3. ಎಲ್ಲಾ ಜಿಲ್ಲೆಗಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ.
4. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ (ಅರಣ್ಯಪಡೆ) ಕಛೇರಿ, ಮಲ್ಲೇಶ್ವರಂ, ಬೆಂಗಳೂರು.

5. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಎಲ್ಲಾ ಜಿಲ್ಲೆಗಳ ಪ್ರಾದೇಶಿಕ ಕಛೇರಿಗಳು.
6. ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಕಾರವಾರ, ಉಡುಪಿ ಮತ್ತು ಮಂಗಳೂರಿನ ಎಲ್ಲಾ ಪ್ರಾದೇಶಿಕ ಕಛೇರಿಗಳು.
7. ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವಾಲಯದ ವೆಬ್‌ಸೈಟ್:
www.parisara.kar.nic.in
8. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವೆಬ್‌ಸೈಟ್: www.kspcb.gov.in
9. ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ವೆಬ್‌ಸೈಟ್
www.karnataka.gov.in/empri
10. ಕರ್ನಾಟಕ ಜೀವವೈವಿಧ್ಯ ಮಂಡಳಿಯ ವೆಬ್‌ಸೈಟ್:
<https://kbbwebportal.karnataka.gov.in>

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಬಿ.ಎನ್ ಪ್ರವೀಣ್)

ಸರ್ಕಾರದ ಅಧೀನ ಕಾರ್ಯದರ್ಶಿ,
ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ.
(ಜೀವಿಪರಿಸ್ಥಿತಿ ಮತ್ತು ಪರಿಸರ)
ದೂರವಾಣಿ: 080-22032275 / 22032290.